



ಪಟ್ಟಣ ಸಹಕಾರ ಬ್ಯಾಂಕುಗಳ

ವಾರ್ಷಿಕ ಪತ್ರಿಕೆ

ಕರ್ನಾಟಕ ರಾಜ್ಯ
ಸಹಕಾರ ಪಟ್ಟಣ
ಬ್ಯಾಂಕುಗಳ
ಮಹಾಮಂಡಳದ
ಅಧಿಕೃತ ವಾರಪತ್ರಿಕೆ

ಸಂಪುಟ : 28 | ಸಂಚಿಕೆ : 26 | ಅಕ್ಟೋಬರ್ 6, 2021 | ಬುಧವಾರ | ಪುಟಗಳು : 8 | ಬೆಲೆ : 2/-

ರಾಷ್ಟ್ರೀಯ ಪಟ್ಟಣ ಸಹಕಾರ ಬ್ಯಾಂಕುಗಳ ಮತ್ತು ಪತ್ತಿನ ಸಂಘಗಳ ಮಹಾಮಂಡಳದ 45ನೇ ವಾರ್ಷಿಕ ಸಾಮಾನ್ಯ ಸಭೆ



ನವದೆಹಲಿ: ರಾಷ್ಟ್ರೀಯ ಪಟ್ಟಣ ಸಹಕಾರ ಬ್ಯಾಂಕುಗಳ ಮತ್ತು ಪತ್ತಿನ ಸಂಘಗಳ ಮಹಾಮಂಡಳದ 45ನೇ ವಾರ್ಷಿಕ ಸರ್ವಸದಸ್ಯರ ಮಹಾಸಭೆಯು ದಿನಾಂಕ:27.09.2021ರಂದು ನವದೆಹಲಿಯ, ಎನ್‌ಸಿಯುಐ ಸಭಾಂಗಣದಲ್ಲಿ ನ್ಯಾಫಕಬ್‌ನ ಅಧ್ಯಕ್ಷರಾದ ಶ್ರೀ ಜ್ಯೋತೀಂದ್ರ ಮೆಹ್ತಾ ರವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಭೆಯಲ್ಲಿ ನ್ಯಾಫಕಬ್ ಅಧ್ಯಕ್ಷರಾದ ಶ್ರೀ ಜ್ಯೋತೀಂದ್ರ ಮೆಹ್ತಾರವರು ಹಾಗೂ ನ್ಯಾಫಕಬ್ ಪ್ರೆಸಿಡೆಂಟ್ ಎಮಿರೆಟಸ್ ರವರಾದ ಡಾ|| ಎಚ್.ಕೆ. ಪಾಟೀಲರು ಪಟ್ಟಣ ಸಹಕಾರ ಬ್ಯಾಂಕುಗಳ ಬೆಳವಣಿಗೆಯ ಕುರಿತು ಮಾತನಾಡಿದರು.

ಈ ವಾರ್ಷಿಕ ಸರ್ವಸದಸ್ಯರ ಸಭೆಯಲ್ಲಿ ನ್ಯಾಫಕಬ್‌ನ ಉಪಾಧ್ಯಕ್ಷರಾದ ಶ್ರೀ ವಿದ್ಯಾಧರ ವಿ. ಅನಸ್ಕರ್, ನಿರ್ದೇಶಕರುಗಳಾದ ಶ್ರೀ ದಿಲೀಪ ಸಂಘಾನಿ, ಶ್ರೀ ಆರ್.ಬಿ. ಶಾಂಡಿಲ್ಯ, ಶ್ರೀ ಎ.ಎಂ. ಹಿಂಡಸಗೇರಿ, ಶ್ರೀ ಮುದಿತ ವರ್ಮಾ, ಶ್ರೀ ಕೆ. ಜಯವರ್ಮಾ, ಶ್ರೀ ಲಕ್ಷ್ಮೀದಾಸ್, ಶ್ರೀ ವೇಮಿರೆಡ್ಡಿ ನರಸಿಂಹ ರೆಡ್ಡಿ, ಶ್ರೀ ಎಸ್. ಎನ್. ಬೆಂಡೆ, ಶ್ರೀ ಡಿ.ಎ. ಚಳಕೆ, ಶ್ರೀ ಜಿ.ಯು. ವ್ಯಾಸ್, ಶ್ರೀ ಕೆ. ಕಾಳಪ್ಪ, ಶ್ರೀ ಜಿ.ಸಿ. ಆಚಾರಜಿ, ಶ್ರೀಮತಿ ಅಲಕಾ ಶ್ರೀವಾಸ್ತವ, ಶ್ರೀ ಕೆ.ಎಲ್. ಪಟೇಲ್, ಡಾ|| ಯು.ವಿ. ಜೋಶಿ, ಶ್ರೀ ಎನ್.ವಿ. ಪಟೇಲ್, ಶ್ರೀ ಓ.ಪಿ. ಶರ್ಮಾ, ಶ್ರೀ ಜಿ.ಇ. ತಾಕೂರ್, ಪ್ರೊ|| ಜ್ಯೋತಿರ್ಮಯಕರ್, ಶ್ರೀ ಎಸ್.ಎಸ್. ಸಿಸೋಡಿಯ, ಶ್ರೀ ರಮೇಶ



ಮಂತ್ರಿ, ಶ್ರೀ ಎನ್.ಎಸ್. ಜಯಕುಮಾರ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಯೋಗೇಶ್ ಶರ್ಮಾ ಉಪಸ್ಥಿತರಿದ್ದರು.

ರಾಜ್ಯದ ಪಟ್ಟಣ ಸಹಕಾರ ಬ್ಯಾಂಕುಗಳ ಪ್ರತಿನಿಧಿಗಳು, ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರೆ ಭಾಗವಹಿಸಿದ್ದರು.

ಅತೀಯ ಸಹಕಾರಿಗಳೇ...



ಮುಂದಿನ ಐದು ವರ್ಷಗಳ ಕಾಲ ಜಿಎಸ್‌ಟಿ ಪರಿಹಾರವನ್ನು ಮುಂದುವರಿಸಬೇಕಾದ್ದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ

ಮೊದಲ ಮತ್ತು ಎರಡನೇ ಕೋವಿಡ್ ಅಲೆ ಲಾಕ್‌ಡೌನ್ ದೇಶದ ಹಾಗೂ ರಾಜ್ಯದ ಆರ್ಥಿಕ ಚಟುವಟಿಕೆಗಳನ್ನು ಸ್ತಬ್ಧಗೊಳಿಸಿತ್ತು. ಇತ್ತೀಚಿನ ಕೆಲ ತಿಂಗಳಿಂದ ದೇಶದ ಆರ್ಥಿಕ ಚಟುವಟಿಕೆಗಳು ತುಸು ಚೇತರಿಕೆಯ ಹಾದಿ ಹಿಡಿದಿದ್ದು, ತೆರಿಗೆ ಸಂಗ್ರಹ ಆಶಾದಾಯಕವಾಗಿದೆ. ರಾಜ್ಯದ ಆರ್ಥಿಕ ಸ್ಥಿತಿ ಕಳೆದ ವರ್ಷದ ತೆರಿಗೆ ಸಂಗ್ರಹಕ್ಕೆ ಹೋಲಿಸಿದರೆ ಈ ವರ್ಷ ಶೇ.43 ರಷ್ಟು ವೃದ್ಧಿಸಿದೆ. ಪ್ರಸಕ್ತ ಸಾಲಿನ ರಾಜಸ್ವ ಸಂಗ್ರಹದಲ್ಲಿ ರೂ.43,409 ಕೋಟಿ ಸಂಗ್ರಹವಾಗಿದೆ. ಇದು ತೃಪ್ತಿಕರ ಎನ್ನಬಹುದಾದರೂ, ಮುಂದಿನ ದಿನಗಳಲ್ಲಿ ಸರ್ಕಾರದ ಬೊಕ್ಕಸಕ್ಕೆ ದೊಡ್ಡ ಖೋತಾ ಆಗುವ ಆತಂಕ ಎದುರಾಗಿದೆ. ಇದಕ್ಕೆ ಕಾರಣ, ಕೇಂದ್ರ ಸರ್ಕಾರ ನೀಡುತ್ತಿರುವ ಜಿಎಸ್‌ಟಿ ಪರಿಹಾರ ಧನ ಮುಂದಿನ ಆರ್ಥಿಕ ವರ್ಷ ಅಂತ್ಯವಾಗಲಿದೆ. ಹೀಗಾದಲ್ಲಿ ರಾಜ್ಯ ಸರ್ಕಾರ ವಿವಿಧ ಯೋಜನೆಗಳಿಗೆ, ಅಭಿವೃದ್ಧಿ ಕಾರ್ಯಗಳಿಗೆ ನೀಡುತ್ತಿರುವ ಅನುದಾನ ಕಡಿತಗೊಳಿಸಬೇಕಾಗುತ್ತದೆ ಎನ್ನುವ ಆತಂಕ ನನಗಿದೆ.

ಇಲ್ಲಿ ಗಮನಿಸಬೇಕಾದ್ದು, ಜಿಎಸ್‌ಟಿ ತೆರಿಗೆ ಜಾರಿಗೆ ಬಂದ ಸಮಯದಲ್ಲಿ ರಾಜ್ಯಗಳಿಗೆ ಈ ತೆರಿಗೆ ಜಾರಿಯಿಂದ ಆಗುವ ಆರ್ಥಿಕ ನಷ್ಟವನ್ನು ಐದು ವರ್ಷಗಳ ಕಾಲ ಪರಿಹಾರ ನೀಡುವ ವಾಗ್ದಾನವನ್ನು ಕೇಂದ್ರ ಸರ್ಕಾರ ನೀಡಿತ್ತು. ಆ ಪ್ರಕಾರ, ರಾಜ್ಯಕ್ಕೆ ನೀಡಲಾಗುತ್ತಿರುವ ಜಿಎಸ್‌ಟಿ ಪರಿಹಾರ ಜೂನ್ 2022ರಲ್ಲಿ ಕೊನೆಗೊಳ್ಳಲಿದೆ.

ಆದರೆ, ಮುಂದಿನ ಐದು ವರ್ಷಗಳ ಕಾಲ ಕೋವಿಡ್ ತಂದೊಡ್ಡಿದ ಆರ್ಥಿಕ ಸಂಕಷ್ಟ ಇರಲಿದೆ ಎಂದು ಆರ್ಥಿಕ ತಜ್ಞರು ಎಚ್ಚರಿಸಿದ್ದಾರೆ. ಕೋವಿಡ್ ಆರ್ಥಿಕ ಸಂಕಷ್ಟದೊಂದಿಗೆ ಕೇಂದ್ರ ಸರ್ಕಾರ ತಾನು ನೀಡಬೇಕಾದ ಜಿಎಸ್‌ಟಿ ಪರಿಹಾರವನ್ನೂ ಸ್ಥಗಿತಗೊಳಿಸಿದರೆ, ರಾಜ್ಯದ ಆರ್ಥಿಕತೆ ಸಂಕಷ್ಟಕ್ಕೆ ಈಡಾಗುತ್ತದೆ ಹಾಗೂ ಇದರಿಂದ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲು ಸಾಧ್ಯವಿಲ್ಲದಂತಾಗುತ್ತದೆ.

ಪ್ರಸ್ತುತ ನಿರೀಕ್ಷಿತ ಆದಾಯ ಸಂಗ್ರಹಣೆ ಸವಾಲಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ ಜಿಎಸ್‌ಟಿ ಪರಿಹಾರವನ್ನು ಇನ್ನೂ ಐದು ವರ್ಷಗಳ ಕಾಲ ವಿಸ್ತರಿಸುವಂತೆ ಕರ್ನಾಟಕವೂ ಸೇರಿದಂತೆ ಉಳಿದ ರಾಜ್ಯಗಳು ಮನವಿ ಮಾಡಿವೆ. ಆದರೆ, ಕೇಂದ್ರ ಸರ್ಕಾರ ಈ ಕುರಿತು ಪರಿಶೀಲನೆ ನಡೆಸಲು ಎರಡು ಸಮಿತಿಗಳನ್ನು ರಚನೆ ಮಾಡುವುದಾಗಿ ತಿಳಿಸಿದೆ. ಒಂದು ಸಮಿತಿಯು ತೆರಿಗೆ ಪುನರ್ರಚನೆಯ ಬಗ್ಗೆ ಅಧ್ಯಯನ ನಡೆಸಲಿದ್ದು, ಮತ್ತೊಂದು ಸಮಿತಿಯು ಜಿಎಸ್‌ಟಿ ವ್ಯವಸ್ಥೆಯ ವಿಶ್ಲೇಷಣೆ ನಡೆಸಲಿದೆ ಎಂದು ಹೇಳಿದೆ.

ಅದೇನೆ ಇರಲಿ, ಜಿಎಸ್‌ಟಿ ಪರಿಹಾರವನ್ನು ಇನ್ನೂ ಐದು ವರ್ಷಗಳವರೆಗೆ ವಿಸ್ತರಿಸುವಂತೆ ರಾಜ್ಯಗಳ ಮನವಿಯನ್ನು ಕೇಂದ್ರ ಸರ್ಕಾರ ಪರಿಗಣಿಸಬೇಕಿದೆ. ರಾಜ್ಯಗಳು ಆರ್ಥಿಕ ಸಂಕಷ್ಟದಲ್ಲಿರುವಾಗ ಜಿಎಸ್‌ಟಿ ಪರಿಹಾರವನ್ನು ಮುಂದುವರಿಸಬೇಕಾದ್ದು ಕೇಂದ್ರ ಸರ್ಕಾರದ ಸಂವಿಧಾನಿಕ ಜವಾಬ್ದಾರಿಯಾಗಿದೆ ಎಂದು ನಾನು ಹೇಳಬಯಸುತ್ತೇನೆ.

» ಎಚ್.ಕೆ. ಪಾಟೀಲ
ಅಧ್ಯಕ್ಷರು

ಆರ್‌ಬಿಐ ಬಡ್ಡಿದರ ಯಥಾಸ್ಥಿತಿ ಸಾಧ್ಯತೆ : ತಜ್ಞರ ಅಭಿಪ್ರಾಯ



ಮುಂಬೈ: ಜಾಗತಿಕ ಮಟ್ಟದಲ್ಲಿ ಸರಕುಗಳ ಬೆಲೆ ಏರಿಕೆ ಆಗುತ್ತಿರುವುದು ಹಾಗೂ ದೇಶದಲ್ಲಿ ಹಣದುಬ್ಬರವನ್ನು ನಿಯಂತ್ರಿಸುವ ಉದ್ದೇಶದಿಂದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಈ ಬಾರಿಯೂ ಬಡ್ಡಿದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅಕ್ಟೋಬರ್ 6ರಿಂದ ಮೂರು ದಿನಗಳವರೆಗೆ ಆರ್‌ಬಿಐನ ಹಣಕಾಸು ನೀತಿ ಸಮಿತಿಯ (ಎಂಪಿಸಿ) ಸಭೆ ನಡೆಯಲಿದೆ. ಕೋವಿಡ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಆರ್ಥಿಕತೆಯಲ್ಲಿ ಬೇಡಿಕೆ ಸೃಷ್ಟಿಸುವ ಉದ್ದೇಶದಿಂದ ಆರ್‌ಬಿಐ 2020ರ ಮೇ ತಿಂಗಳಿನಲ್ಲಿ ರೆಪೊ ದರದಲ್ಲಿ ಶೇ. 0.40ರಷ್ಟು ಕಡಿತ ಮಾಡಿತ್ತು. ಅದರಿಂದಾಗಿ ರೆಪೊ ದರವು ಶೇ. 4ಕ್ಕೆ ಇಳಿಕೆ ಆಗಿತ್ತು. ಆ ಬಳಿಕ ಇಲ್ಲಿಯವರೆಗೆ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಬಡ್ಡಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವುದನ್ನು ಆರ್‌ಬಿಐ ಮುಂದುವರಿಸಲಿದ್ದು, ತನ್ನ ಹೊಂದಾಣಿಕೆಯ ನಿಲುವನ್ನು ಸಹ ಕಾಯ್ದುಕೊಳ್ಳುವ ನಿರೀಕ್ಷೆ ಇದೆ ಎಂದು ಮಾರ್ಗನ್ ಸ್ಟ್ಯಾನ್ಲಿಯ ತಜ್ಞರು ಹೇಳಿದ್ದಾರೆ.

‘ಆರ್ಥಿಕತೆಯು ಈಗಷ್ಟೇ ಬೆಳವಣಿಗೆ ಹಾದಿಗೆ ಮರಳಿದೆ. ಹೀಗಾಗಿ, ದರವು ಮತ್ತೆ ಹೆಚ್ಚಾಗಲಾರದು. ಅಗತ್ಯ ವಸ್ತುಗಳ ಪೂರೈಕೆ ವ್ಯವಸ್ಥೆಯಲ್ಲಿನ ಅಡಚಣೆಯಿಂದಾಗಿ ಹಣದುಬ್ಬರವು ಉಂಟಾಗಿದೆ ಎನ್ನುವುದು ನನ್ನ ಭಾವನೆ. ಒಮ್ಮೆ ಈ ಅಡಚಣೆ ನಿವಾರಣೆ ಆದರೆ ಹಿಂದಿನ ಬಾರಿಯ ಆರ್‌ಬಿಐ ಹಣಕಾಸು ನೀತಿ ಸಮಿತಿ ಸಭೆಯ ಸಂದರ್ಭದಲ್ಲಿ ಕಂಡಷ್ಟು ಏರಿಕೆಯನ್ನು ಹಣದುಬ್ಬರವು ಕಾರಾದೇ ಇರಬಹುದು’ ಎಂದು ಎಸ್‌ಬಿಐ ಅಧ್ಯಕ್ಷ ದಿನೇಶ್ ಖಾರಾ ಅವರು ಈಚೆಗಷ್ಟೇ ಹೇಳಿದ್ದಾರೆ.

ದಿ ಜಮಖಂಡಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ : 81ನೇ ವಾರ್ಷಿಕ ಸರ್ವ ಸಾಧಾರಣ ಸಭೆ



ಜಮಖಂಡಿ : ದಿನಾಂಕ : 25.09.2021ರಂದು ದಿ ಜಮಖಂಡಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ 81ನೇ ವಾರ್ಷಿಕ ಸರ್ವ ಸಾಧಾರಣ ಸಭೆಯು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಎ.ಬಿ. ಮನಗೂಳಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಇದೇ ಸಂದರ್ಭದಲ್ಲಿ ಬ್ಯಾಂಕಿನ UPI ಡಿಜಿಟಲ್ ಸೇವೆಗಳನ್ನು ಅಧ್ಯಕ್ಷರಾದ ಶ್ರೀ ಎ.ಬಿ. ಮನಗೂಳಿ, ಉಪಾಧ್ಯಕ್ಷರಾದ ಶ್ರೀ ಡಿ.ಆರ್. ತೇಲಿ ಹಾಗೂ ಎಲ್ಲ ಆಡಳಿತ ಮಂಡಳಿ ನಿರ್ದೇಶಕರ ಸಮ್ಮುಖದಲ್ಲಿ ಅನಾವರಣಗೊಳಿಸಿದರು. ಈ ಡಿಜಿಟಲ್ ಸೇವೆಗಳ ಮುಖಾಂತರ ಗ್ರಾಹಕರು Mobile Banking Application, UPI (PhonePe, Google Pay, Amazon Pay & Paytm) ಅಂತಹ ಸೌಲಭ್ಯಗಳನ್ನು ಪಡೆಯಲಿದ್ದಾರೆ.

ಈಗಾಗಲೇ ಬ್ಯಾಂಕು ATM, E-Commerce & PoS, RTGS, NEFT & CTS Clearingಗಳನ್ನು ಸನ್ 2019-20ನೇ ಸಾಲಿನಲ್ಲಿಯೇ ಜಾರಿಗೊಳಿಸಿದೆ. ಬ್ಯಾಂಕು ಉನ್ನತ ದರ್ಜೆಗೆ ಸಾಗುತ್ತಿದ್ದು, ಡಿಜಿಟಲ್ ಬ್ಯಾಂಕಿಂಗ್‌ನ ಎಲ್ಲಾ ಉತ್ಪನ್ನಗಳನ್ನು ಗ್ರಾಹಕರ ಸದುಪಯೋಗಕ್ಕೆ ಅನಾವರಣಗೊಳಿಸಿದೆ.

ಸಣ್ಣ ಉಳಿತಾಯ ಯೋಜನೆ : ಬಡ್ಡಿದರ ಬದಲಿಲ್ಲ

ನವದೆಹಲಿ : ಸಣ್ಣ ಉಳಿತಾಯ ಯೋಜನೆಗಳಾದ ಎನ್‌ಎಸ್‌ಸಿ, ಪಿಪಿಎಫ್ ಮೇಲಿನ ಬಡ್ಡಿದರದಲ್ಲಿ ಕೇಂದ್ರ ಸರ್ಕಾರವು ಯಥಾಸ್ಥಿತಿ ಕಾಯ್ದುಕೊಂಡಿದೆ. ಪಿಪಿಎಫ್ ಹೂಡಿಕೆಗೆ ವಾರ್ಷಿಕ ಶೇ.7.1ರಷ್ಟು ಎನ್‌ಎಸ್‌ಸಿ ಹೂಡಿಕೆಗೆ ವಾರ್ಷಿಕ ಶೇ.6.8ರಷ್ಟು ಬಡ್ಡಿ ನೀಡಲಾಗುತ್ತಿದೆ. ಡಿಸೆಂಬರ್ 31ರವರೆಗೂ ಇದೇ ಪ್ರಮಾಣದ ಬಡ್ಡಿ ದರ ಇರಲಿದೆ. ಉತ್ತರ ಪ್ರದೇಶ ವಿಧಾನಸಭೆಗೆ ನಡೆಯಲಿರುವ ಚುನಾವಣೆ ಕೂಡ ಬಡ್ಡಿದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿರುವುದಕ್ಕೆ ಒಂದು ಕಾರಣ ಆಗಿರಬಹುದು ಎಂದು ವಿಶ್ಲೇಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಣ್ಣ ಉಳಿತಾಯ ಯೋಜನೆಗಳಿಗೆ ಎರಡನೆಯ ಅತಿಹೆಚ್ಚಿನ ಮೊತ್ತವು ಉತ್ತರ ಪ್ರದೇಶ ರಾಜ್ಯದಿಂದ ಬರುತ್ತಿದೆ.



ಭಾರತವು ಹೊರದೇಶಗಳಿಂದ ಪಡೆದಿರುವ ಸಾಲದ ಪ್ರಮಾಣ ಹೆಚ್ಚಳ

ನವದೆಹಲಿ: ಭಾರತವು ಹೊರದೇಶಗಳಿಂದ ಪಡೆದಿರುವ ಸಾಲದ ಪ್ರಮಾಣವು ಹಿಂದಿನ ವರ್ಷಕ್ಕೆ ಹೋಲಿಸಿದರೆ, ಮಾರ್ಚ್ 31ಕ್ಕೆ ಕೊನೆಗೊಂಡ ಆರ್ಥಿಕ ವರ್ಷದಲ್ಲಿ ಶೇ.2.1ರಷ್ಟು ಹೆಚ್ಚಳವಾಗಿದೆ. ದೇಶದ ಸಾಲದ ಮೊತ್ತವು 570ಬಿಲಿಯನ್ ಅಮೆರಿಕನ್ ಡಾಲರ್‌ಗೆ (ರೂ.42.36ಲಕ್ಷ ಕೋಟಿ) ತಲುಪಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.

ವಿದೇಶಿ ಸಾಲ ಮತ್ತು ದೇಶದ ಜಿಡಿಪಿ ನಡುವಣ ಅನುಪಾತವು ಹಿಂದಿನ ವರ್ಷದಲ್ಲಿ ಶೇ.20.6ರಷ್ಟು ಇದ್ದಿದ್ದು, ಮಾರ್ಚ್ 31ಕ್ಕೆ ಕೊನೆಗೊಂಡ ಆರ್ಥಿಕ ವರ್ಷದಲ್ಲಿ ಶೇ.21.1ಕ್ಕೆ ಹೆಚ್ಚಳ ಆಗಿದೆ.

**7ನೇ ಬ್ಯಾಚ್ ಡಿಪ್ಲೋಮಾ ಇನ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್
ಮ್ಯಾನೇಜ್‌ಮೆಂಟ್ ಕೋರ್ಸ್ (ಡಿಯುಸಿಬಿಎಂ)ನ ಅಖತ ಪರೀಕ್ಷೆಗಳು ದಿನಾಂಕ :
25.09.2021 ಮತ್ತು 26.09.2021 ಹಾಗೂ 03.10.2021 ರಂದು ಜರುಗಿದವು**


ಬೆಂಗಳೂರು : ಡಿಪ್ಲೋಮಾ ಇನ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಮ್ಯಾನೇಜ್‌ಮೆಂಟ್ ಕೋರ್ಸ್ (ಡಿಯುಸಿಬಿಎಂ)ನ 7ನೇ ಬ್ಯಾಚ್‌ನ ಲಿಖಿತ ಪರೀಕ್ಷೆಗಳು ದಿನಾಂಕ : 25 & 26ನೇ ಸೆಪ್ಟೆಂಬರ್ 2021 ಹಾಗೂ 03 ಅಕ್ಟೋಬರ್ 2021 ರಂದು ಪದ್ಮನಾಭ ನಗರದಲ್ಲಿರುವ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (ಆರ್‌ಐಸಿಎಂ)ಯಲ್ಲಿ ಜರುಗಿದವು.



ಬೆಳಗಾವಿ : ಡಿಪ್ಲೋಮಾ ಇನ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಮ್ಯಾನೇಜ್‌ಮೆಂಟ್ ಕೋರ್ಸ್ (ಡಿಯುಸಿಬಿಎಂ)ನ 7ನೇ ಬ್ಯಾಚ್‌ನ ಲಿಖಿತ ಪರೀಕ್ಷೆಗಳು ದಿನಾಂಕ : 25 & 26ನೇ ಸೆಪ್ಟೆಂಬರ್ 2021 ಹಾಗೂ 03 ಅಕ್ಟೋಬರ್ 2021 ರಂದು ಮಹಾಮಂಡಳದ ಬೆಳಗಾವಿ ಪ್ರಾಂತೀಯ ಕಛೇರಿಯಲ್ಲಿ ಜರುಗಿದವು.



ದಿ ಅಕ್ಕಿ-ಆಲೂರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ : 62ನೇ ವಾರ್ಷಿಕ ಮಹಾಸಭೆ



ಅಕ್ಕಿ-ಆಲೂರ : ಇದೇ ದಿನಾಂಕ 25.09.2021 ರಂದು ನಮ್ಮ ಬ್ಯಾಂಕಿನ 62ನೇ ವಾರ್ಷಿಕ ಮಹಾಸಭೆಯು ಅಕ್ಕಿ-ಆಲೂರನ ಶ್ರೀ ಕುಮಾರೇಶ್ವರ ಕಲ್ಯಾಣ ಮಂಟಪದಲ್ಲಿ “ಲಿಂಗ ಚನಬಸಪ್ಪ ಪುಟ್ಟಪ್ಪ ಪಾವಲಿ” ವೇದಿಕೆಯಲ್ಲಿ ಜರುಗಿತು. ಮಹಾಸಭೆಯನ್ನು ಸ್ಥಳೀಯ ಸಂಸದರಾದ ಶ್ರೀ ಶಿವಕುಮಾರ ಉದಾಸಿ ಯವರು ಉದ್ಘಾಟಿಸಿದರು. ಮುಖ್ಯಅತಿಥಿಯಾಗಿ ಶ್ರೀ ರಾಜಶೇಖರ ಎಸ್.ಹಾವಣಗಿ, ನಿರ್ದೇಶಕರು, ಕರ್ನಾಟಕ ರಾಜ್ಯ ಸರ್ಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ ಬೆಂಗಳೂರು ಹಾಗೂ ದಿ ಸರ್ವಲೋಕ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಸರ್ವಲೋಕ ಇವರು ಆಗಮಿಸಿದ್ದರು.

ಉದ್ಘಾಟಕರಾದ ಸಂಸದ ಶ್ರೀ ಶಿವಕುಮಾರ ಉದಾಸಿ ಮಾತನಾಡುತ್ತ ಬ್ಯಾಂಕು ಸಂಪೂರ್ಣ ವೃತ್ತಿಪರತೆಯಿಂದ ಕೂಡಿರಲಿ ಹಾಗೂ ಎಲ್ಲ ವ್ಯವಹಾರವೂ ಡಿಜಿಟಲೀಕರಣ ಹೊಂದಲಿ ಎಂದು ಸಲಹೆ ಕೊಟ್ಟು ಆಡಳಿತ

ಮಂಡಳಿಯ ಅವಿರತ ಪ್ರಾಮಾಣಿಕ ಸೇವೆಯಿಂದ ಬ್ಯಾಂಕು ರೂ.20.54 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ತಿಳಿಸಿ ಶುಭಹಾರೈಸಿದರು.

ಮುಖ್ಯಅತಿಥಿಯಾಗಿ ಶ್ರೀ ರಾಜಶೇಖರ ಎಸ್ ಹಾವಣಗಿ, ನಿರ್ದೇಶಕರು, ಕರ್ನಾಟಕ ರಾಜ್ಯ ಸರ್ಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ ಬೆಂಗಳೂರು ಹಾಗೂ ದಿ ಸರ್ವಲೋಕ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಸರ್ವಲೋಕ ಇವರು ಮಾತನಾಡುತ್ತ ಭಾರತೀಯ ರಿಜರ್ವ್ ಬ್ಯಾಂಕಿನ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಿ ಇನ್ನೂ ಹೆಚ್ಚಿನ ಅಭಿವೃದ್ಧಿ ಹೊಂದಲಿ ಎಂದು ಹಾರೈಸಿದರು.

ಮಹಾಸಭೆಯ ಅಧ್ಯಕ್ಷ ಸ್ಥಾನ ವಹಿಸಿದ್ದ ಬ್ಯಾಂಕಿನ ಚೇರಮನ್ ಶ್ರೀ ಷಣ್ಮುಖಪ್ಪ ಎಸ್ ಮುಚ್ಚಂಡಿ ಇವರು ಮಾತನಾಡುತ್ತ ಬ್ಯಾಂಕಿನ ಸಕಲ ಏಳಿಗೆಗೆ ಸದಸ್ಯರ ಸಹಕಾರ, ಆಡಳಿತ ಮಂಡಳಿಯ ದಿಟ್ಟ ತೀರ್ಮಾನ ಮತ್ತು ಸಿಬ್ಬಂದಿಯ ವೃತ್ತಿಪರತೆಯ ಅನುಭವದಿಂದ ಬ್ಯಾಂಕು ಸಾಕಷ್ಟು ಪ್ರಗತಿ ಸಾಧಿಸಿದೆ ಎಂದು ತಿಳಿಸಿದರು. ಇನ್ನೂ ಹೆಚ್ಚಿನ ಪ್ರಗತಿ ಕಾಣಲು ಬ್ಯಾಂಕನ್ನು ನವೀಕರಿಸಲಾಗುತ್ತಿದೆ. ಅಲ್ಲದೇ ಮುಂಬರುವ ದಿನಗಳಲ್ಲಿ ಬ್ಯಾಂಕು “ಶತಸಂಭ್ರಮ”ವನ್ನು ಅದ್ದೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ತಮ್ಮ (ಸದಸ್ಯರ) ಸಹಕಾರ ಸದಾ ಹೀಗೆ ಇರಲಿ ಎಂದು ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರು ಹಾಗೂ ಎಲ್ಲಾ ಆಡಳಿತ ಮಂಡಳಿ ನಿರ್ದೇಶಕರು, ಸದಸ್ಯರು ಮತ್ತು ವ್ಯವಸ್ಥಾಪಕ ಶ್ರೀ ಎಸ್.ಎಸ್. ಬಮ್ಮಿಗಟ್ಟಿ ಉಪಸ್ಥಿತರಿದ್ದರು.



ಬಿಜಾಪುರ : ಡಿಪ್ಲೋಮಾ ಇನ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಮ್ಯಾನೇಜ್‌ಮೆಂಟ್ ಕೋರ್ಸ್ (ಡಿಯುಸಿಬಿಎಂ)ನ 7ನೇ ಬ್ಯಾಚ್‌ನ ಲಿಖಿತ ಪರೀಕ್ಷೆಗಳು ದಿನಾಂಕ : 25 & 26ನೇ ಸೆಪ್ಟೆಂಬರ್ 2021 ಹಾಗೂ 03 ಅಕ್ಟೋಬರ್ 2021 ರಂದು ವಿಜಯಪುರದ ಎಲ್‌ಇಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿದವು.



ಡಿಜಿಟಲ್ ಪೇಮೆಂಟ್ : ಸ್ವಯಂಚಾಲಿತ ಪಾವತಿ ವ್ಯವಸ್ಥೆ ಕೊನೆ

ನವದೆಹಲಿ: ಪೋಸ್ಟ್ ಪೇಯ್ಡ್ ಮೊಬೈಲ್ ಬಿಲ್, ಒಟಿಟಿ ಚಂದಾದಾರಿಕೆ ಮೊತ್ತ ಸೇರಿದಂತೆ ಹಲವು ಸೇವೆಗಳಿಗೆ ಕಾಲಕಾಲಕ್ಕೆ ಪಾವತಿ ಮಾಡಬೇಕಿರುವ ಮೊತ್ತವು ರೂ. 5,000ಕ್ಕಿಂತ ಹೆಚ್ಚಿದ್ದರೆ ಅದು ಗ್ರಾಹಕರ ಖಾತೆಯಿಂದ ಸ್ವಯಂಚಾಲಿತವಾಗಿ ಕಡಿತವಾಗುವ ವ್ಯವಸ್ಥೆ ಕೊನೆಗೊಂಡಿದೆ. ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಬಳಸಿ ಇಂತಹ ಪಾವತಿಗಳನ್ನು ಸ್ವಯಂಚಾಲಿತ ಆಗಿಸಿಕೊಂಡಿದ್ದವರು ಇನ್ನು ಮುಂದೆ ಒಪ್ಪಿಗೆ ನೀಡಿದ ನಂತರವಷ್ಟೇ ಪಾವತಿ ಪೂರ್ಣಗೊಳ್ಳಲಿದೆ.

ಈ ನಿಯಮವು ಶುಕ್ರವಾರದಿಂದ ಜಾರಿಗೆ ಬರುತ್ತಿದೆ. ಮಾರ್ಚ್ 31 ರಿಂದಲೇ ಇದು ಜಾರಿಗೆ ಬರಬೇಕಿತ್ತು. ಆದರೆ ಇಂತಹ ಸೇವೆಗಳನ್ನು ಒದಗಿಸುವ ಬ್ಯಾಂಕ್‌ಗಳು, ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಇದನ್ನು ಜಾರಿಗೊಳಿಸಲು ಸಿದ್ಧತೆ ಮಾಡಿಕೊಂಡಿರಲಿಲ್ಲ. ಹಾಗಾಗಿ ಆರ್‌ಬಿಐ, ಸೆಪ್ಟೆಂಬರ್ 30ರವರೆಗೆ ಕಾಲಾವಕಾಶ ನೀಡುತ್ತಿತ್ತು. ಕಾರ್ಡ್‌ಬಳಸಿ ನಡೆಸುವ ಪಾವತಿಗಳ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಆರ್‌ಬಿಐ ಈ ಕ್ರಮ ಕೈಗೊಂಡಿದೆ.



ಪುನರಾವರ್ತನೆ ಆಗುವ ಪಾವತಿಗಳ ಬಗ್ಗೆ ಬ್ಯಾಂಕ್‌ಗಳು ತಮ್ಮ ಗ್ರಾಹಕರಿಗೆ ಮುಂಚಿತವಾಗಿಯೇ ಮಾಹಿತಿ ನೀಡಬೇಕು ಎಂದು ಹೊಸ ನಿಯಮಗಳಲ್ಲಿ ಹೇಳಲಾಗಿದೆ. ಗ್ರಾಹಕರು ಒಪ್ಪಿಗೆ ನೀಡಿದರೆ ಮಾತ್ರ, ಪಾವತಿಯನ್ನು ಮಾಡಬೇಕು. ಅಂದರೆ, ಪುನರಾವರ್ತನೆ ಆಗುವ ಪಾವತಿಗಳು ಸ್ವಯಂಚಾಲಿತವಾಗಿ ನಡೆಯುವುದಿಲ್ಲ. ಬದಲಿಗೆ, ಅವು ಗ್ರಾಹಕರ ಪೂರ್ವಾನುಮತಿಯೊಂದಿಗೆ ಮಾತ್ರ ನಡೆಯಲಿವೆ.

ರೂ. 5,000 ಹಾಗೂ ಅದಕ್ಕಿಂತ ಹೆಚ್ಚಿನ ಮೊತ್ತದ ಪಾವತಿಗಳಿಗೆ ಬ್ಯಾಂಕ್‌ಗಳು ಗ್ರಾಹಕರಿಗೆ ಒಂದು ಬಾರಿ ಬಳಕೆಯಾಗುವ ಗುಪ್ತಸಂಖ್ಯೆಯನ್ನು (ಒಟಿಪಿ) ರವಾನಿಸಬೇಕು ಎಂದು ನಿಯಮಗಳಲ್ಲಿ ಹೇಳಲಾಗಿದೆ. ಭಾರತೀಯ ಸ್ಟೇಟ್‌ಬ್ಯಾಂಕ್ ಸೇರಿದಂತೆ ಹಲವು ಬ್ಯಾಂಕ್‌ಗಳು ಹೊಸ ನಿಯಮಗಳ ಬಗ್ಗೆ ತಮ್ಮ ಗ್ರಾಹಕರಿಗೆ ಮಾಹಿತಿ ನೀಡಿವೆ. ಹೊಸ ನಿಯಮಗಳು ಯುಪಿಐ ವ್ಯವಸ್ಥೆಯ ಮೂಲಕ ನಡೆಸುವ ಪಾವತಿಗಳಿಗೂ ಅನ್ವಯ ಆಗುತ್ತವೆ.

ಐದು ತಿಂಗಳ ಗರಿಷ್ಠ ಮಟ್ಟಕ್ಕೆ ಜಿಎಸ್‌ಟಿ ಸಂಗ್ರಹ



ನವದೆಹಲಿ : ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವು ದೇಶದಲ್ಲಿ ಸತತ ಮೂರನೆಯ ತಿಂಗಳಲ್ಲಿಯೂ ರೂ. 1 ಲಕ್ಷ ಕೋಟಿಗಿಂತ ಹೆಚ್ಚಾಗಿದೆ. ಸೆಪ್ಟೆಂಬರ್‌ನಲ್ಲಿ ಒಟ್ಟು ರೂ. 1.17 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ ಆಗಿದೆ. ಪ್ರಸಕ್ತ ಹಣಕಾಸು ವರ್ಷದ ದ್ವಿತೀಯಾರ್ಧದಲ್ಲಿ ವರಮಾನ ಹೆಚ್ಚಿನ ಮಟ್ಟದಲ್ಲಿ ಇರಲಿದೆ ಎಂಬ ನಿರೀಕ್ಷೆಯನ್ನು ಇದು ಮೂಡಿಸಿದೆ.

20ರ ಸೆಪ್ಟೆಂಬರ್ ತಿಂಗಳಿನಲ್ಲಿ ಆಗಿದ್ದ ಜಿಎಸ್‌ಟಿ ಸಂಗ್ರಹ ರೂ. 95,480 ಕೋಟಿ. 2019ರ ಸೆಪ್ಟೆಂಬರ್‌ನಲ್ಲಿ ರೂ. 91,916 ಕೋಟಿ ಜಿಎಸ್‌ಟಿ ಸಂಗ್ರಹವಾಗಿತ್ತು. ಈ ಬಾರಿ ಆಗಿರುವ ಸಂಗ್ರಹವು ಹಿಂದಿನ ಎರಡು ವರ್ಷಗಳಲ್ಲಿನ ಸಂಗ್ರಹಕ್ಕಿಂತ ಹೆಚ್ಚು. ಇದು, ಏಪ್ರಿಲ್‌ನಂತರದಲ್ಲಿ ಆಗಿರುವ ಅತಿಹೆಚ್ಚಿನ ಸಂಗ್ರಹ ಕೂಡ ಹೌದು. ಏಪ್ರಿಲ್‌ನಲ್ಲಿ ರೂ. 1.41 ಲಕ್ಷ ಕೋಟಿ ಸಂಗ್ರಹವಾಗಿತ್ತು.

ಸೆಪ್ಟೆಂಬರ್ ತಿಂಗಳ ಜಿಎಸ್‌ಟಿ ವರಮಾನದಲ್ಲಿ ಕೇಂದ್ರ ಜಿಎಸ್‌ಟಿ ಪಾಲು ರೂ. 20,578 ಕೋಟಿ, ರಾಜ್ಯ ಜಿಎಸ್‌ಟಿ ಪಾಲು ರೂ. 26,767 ಕೋಟಿ, ಸಮಗ್ರ ಜಿಎಸ್‌ಟಿ ಪಾಲು ರೂ. 60,911 ಕೋಟಿ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ಸೆಸ್ ಮೂಲಕ ಸಂಗ್ರಹವಾಗಿರುವ ಮೊತ್ತ ರೂ. 8,754 ಕೋಟಿ.

ಹಿಂದಿನ ವರ್ಷದ ಸೆಪ್ಟೆಂಬರ್‌ಮಟ್ಟಕ್ಕೆ ಹೋಲಿಸಿದರೆ ಉತ್ಪನ್ನಗಳ ಆಮದಿನಿಂದ ದೊರೆತ ವರಮಾನವು ಈ ಬಾರಿಯ ಸೆಪ್ಟೆಂಬರ್‌ನಲ್ಲಿ ಶೇ.30ರಷ್ಟು, ದೇಶಿ ವಹಿವಾಟಿನಿಂದ ಬಂದ ವರಮಾನವು ಶೇ.20ರಷ್ಟು ಹೆಚ್ಚು. 'ಆರ್ಥಿಕ ವ್ಯವಸ್ಥೆಯು ತ್ವರಿತವಾಗಿ ಚೇತರಿಕೆ ಕಾಣುತ್ತಿದೆ ಎಂಬುದನ್ನು ಜಿಎಸ್‌ಟಿ ಸಂಗ್ರಹವು ತೋರಿಸುತ್ತಿದೆ. ಆರ್ಥಿಕ ಬೆಳವಣಿಗೆಯ ಜೊತೆಯಲ್ಲೇ ತೆರಿಗೆ ವಂಚಿಸುವವರ ವಿರುದ್ಧ ತೆಗೆದುಕೊಂಡ ಕ್ರಮಗಳು ಕೂಡ ಜಿಎಸ್‌ಟಿ ಸಂಗ್ರಹ ಹೆಚ್ಚುವುದಕ್ಕೆ ಕಾರಣ' ಎಂದು ಸಚಿವಾಲಯ ಹೇಳಿದೆ.

'ಹಬ್ಬಗಳ ಋತು ಬಂದಿರುವ ಕಾರಣ ಜಿಎಸ್‌ಟಿ ಸಂಗ್ರಹವು ಇನ್ನಷ್ಟು ಹೆಚ್ಚಾಗಬಹುದು' ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಿಮ್ಮ ಪ್ರಶ್ನೆ ನಮ್ಮ ಉತ್ತರ



» ಸುಧಾಕರ್ ಭಟ್, ಬ್ಯಾಂಕಿಂಗ್ ಸಲಹೆಗಾರರು.

01. ಒಬ್ಬ ಅಪ್ರಾಪ್ತ ವಯಸ್ಸಿನ ನಮ್ಮ ಬ್ಯಾಂಕಿನಲ್ಲಿ ಖಾತೆ ತೆರೆಯಲು ಬಂದಿದ್ದಾನೆ. ಆತ ಇನ್ನೊಬ್ಬ ಅಪ್ರಾಪ್ತ ವಯಸ್ಸಿನವನನ್ನು ತನ್ನ ನಾಮಿನಿಯಾಗಿ ನೇಮಿಸಲು ಬಯಸುತ್ತಾನೆ. ಗ್ರಾಹಕ ಮತ್ತು ನಾಮಿನಿ ಇಬ್ಬರೂ ಅಪ್ರಾಪ್ತ ವಯಸ್ಕರಾಗಿದ್ದಲ್ಲಿ ಖಾತೆಯನ್ನು ತೆರೆಯಬಹುದೇ?

- ಶ್ರೀ ಕನ್ನಿಕಾಪರಮೇಶ್ವರಿ ಕೋ-ಆಪರೇಟಿವ್ ಬ್ಯಾಂಕ್ ಲಿ., ದಾವಣಗೆರೆ.

ಉತ್ತರ : ಗ್ರಾಹಕ ಮತ್ತು ಆತನ ನಾಮಿನಿ ಇಬ್ಬರೂ ಅಪ್ರಾಪ್ತ ವಯಸ್ಕರಾಗಿದ್ದಲ್ಲಿ ಖಾತೆಯನ್ನು ತೆರೆಯಲು ಸಾಧ್ಯವಿಲ್ಲ. ಒಬ್ಬ ಅಪ್ರಾಪ್ತ ವಯಸ್ಸಿನ ನಾಮಿನಿಯನ್ನು ನೇಮಿಸಲು ಸಾಧ್ಯವಿಲ್ಲ. ಆದರೆ, ಅಪ್ರಾಪ್ತ ವಯಸ್ಸಿನವನು ನಾಮಿನಿಯಾಗಿ ನೇಮಿಸಬಹುದು. ಆದಾಗ್ಯೂ, ನಾಮಿನಿಯಾದ ಅಪ್ರಾಪ್ತ ವಯಸ್ಸಿನವನು ತನ್ನ ರಕ್ಷಕನ (Guardian) ಮೂಲಕ ಮಾತ್ರ ಖಾತೆಯಲ್ಲಿ ವ್ಯವಹಾರ ಮಾಡಬಹುದು.

02. ಬ್ಯಾಂಕಿನ ಒಬ್ಬ ಸದಸ್ಯನನ್ನು ಬ್ಯಾಂಕಿನ ಶಾಸನಬದ್ಧ ಲೆಕ್ಕ ಪರಿಶೋಧಕರನ್ನಾಗಿ ನೇಮಿಸಬಹುದೇ?

- ಮಂಗಳೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಲಿ., ಮಂಗಳೂರು.

ಉತ್ತರ : ಲೆಕ್ಕಪರಿಶೋಧಕರ ನೇಮಕಾತಿಗೆ ಸಂಬಂಧಿಸಿದಂತೆ ಭಾರತೀಯ ರಿಜರ್ವ್ ಬ್ಯಾಂಕಿನ ದಿನಾಂಕ : ಏಪ್ರಿಲ್ 27, 2021ರ ಸುತ್ತೋಲೆಯಂತೆ ಪಟ್ಟಣ ಸಹಕಾರ ಬ್ಯಾಂಕುಗಳು ತಮ್ಮ ಲೆಕ್ಕಪರಿಶೋಧಕರ ಸ್ವತಂತ್ರತೆಯ ಮೌಲ್ಯಮಾಪನ ಮತ್ತು ಮೇಲ್ವಿಚಾರಣೆ ಮಾಡಬೇಕು. ಒಬ್ಬ ಸದಸ್ಯನು ಬ್ಯಾಂಕಿನಿಂದ ಸಾಲ ಪಡೆಯಲು ಅರ್ಹನಾಗಿರುವುದರಿಂದ, ಸದಸ್ಯರನ್ನು ಲೆಕ್ಕಪರಿಶೋಧಕರನ್ನಾಗಿ ನೇಮಿಸುವುದು ಸರಿಯಲ್ಲ.

03. ಮಾರ್ಚ್ 31, 2021ರ ವರ್ಷಾಂತ್ಯದಲ್ಲಿ ನಮ್ಮ ಬ್ಯಾಂಕು ರೂಪಾಯಿ 3ಕೋಟಿ ಲಾಭ ಗಳಿಸಿ, ಸದಸ್ಯರಿಗೆ 13% ಡಿವಿಡೆಂಡ್ ನೀಡಬೇಕೆಂದಿದ್ದೇವೆ. ಮಾರ್ಚ್ 31, 2021ರಂದು ನಮ್ಮ ನಿವ್ವಳ ಸುಸ್ತಿ ಸಾಲ 12% ಇದ್ದು ಅದು ಸೆಪ್ಟೆಂಬರ್ 30, 2021ರಂದು 8%ಕ್ಕೆ ಇಳಿದಿದೆ. ಡಿವಿಡೆಂಡ್ ವಿತರಿಸುವ ಮುನ್ನ ನಾವು ರಿಜರ್ವ್ ಬ್ಯಾಂಕಿನ ಪೂರ್ವಾನುಮತಿ ಪಡೆಯಬೇಕಾಗಿದೆ. ರಿಜರ್ವ್ ಬ್ಯಾಂಕು ನಮ್ಮ ಬ್ಯಾಂಕಿಗೆ ಶೇಕಡಾ ಎಷ್ಟು ಪ್ರಮಾಣದ ಡಿವಿಡೆಂಡ್ ವಿತರಿಸಲು ಅನುಮತಿ ನೀಡಬಹುದು. ರಿಜರ್ವ್ ಬ್ಯಾಂಕಿನ ಅಧಿಕಾರಿಗಳನ್ನು ಖುದ್ದಾಗಿ ಭೇಟಿ ಮಾಡಿದರೆ ಅನುಕೂಲವಾಗುವುದೇ?

- ಪಟ್ಟಣ ಸಹಕಾರ ಬ್ಯಾಂಕ್ ಲಿ., ಬೆಂಗಳೂರು.

ಉತ್ತರ : ಯಾವುದೇ ಬ್ಯಾಂಕು ಡಿವಿಡೆಂಡ್ ವಿತರಣೆಗಾಗಿ ಅರ್ಜಿ ಸಲ್ಲಿಸಿದಲ್ಲಿ ಗರಿಷ್ಠ ಡಿವಿಡೆಂಡ್ ಮೊತ್ತವನ್ನು ನಿರ್ಧರಿಸಲು ರಿಜರ್ವ್ ಬ್ಯಾಂಕಿನ ಕೇಂದ್ರ ಕಛೇರಿಯಿಂದ ಸ್ಪಷ್ಟನಿರ್ದೇಶನಗಳಿವೆ. ಹಾಗಾಗಿ, ನೀವು ಖುದ್ದಾಗಿ ರಿಜರ್ವ್ ಬ್ಯಾಂಕಿನ ಅಧಿಕಾರಿಗಳನ್ನು ಭೇಟಿ ಮಾಡಿದರೆ ಅದರಿಂದ ಏನೂ ಪರಿಣಾಮವಾಗುವುದಿಲ್ಲ. ಬ್ಯಾಂಕಿನ ಸುಸ್ತಿ ಸಾಲದ ಮತ್ತು ಸಿಆರ್‌ಎಆರ್‌ಎ ಪ್ರಮಾಣದ ಮೇಲೆ ಡಿವಿಡೆಂಡ್ ಪ್ರಮಾಣ ನಿರ್ಧಾರವಾಗುತ್ತದೆ. ನಮಗೆ ತಿಳಿದಿರುವಂತೆ ವರ್ಷಾಂತ್ಯದಲ್ಲಿ ಬ್ಯಾಂಕಿನ ನಿವ್ವಳ ಸುಸ್ತಿ ಸಾಲ ಶೇ.10%ಕ್ಕಿಂತ ಅಧಿಕ ಇದ್ದ ಯಾವ ಬ್ಯಾಂಕಿಗೂ ಡಿವಿಡೆಂಡ್ ವಿತರಿಸಲು ರಿಜರ್ವ್ ಬ್ಯಾಂಕು ಅನುಮತಿ ನೀಡಿಲ್ಲ. ಸೆಪ್ಟೆಂಬರ್ 30, 2021ರಂದು ನಿಮ್ಮ ಬ್ಯಾಂಕಿನ ನಿವ್ವಳ ಸುಸ್ತಿ ಸಾಲ ಶೇ.8% ಆಗಿದ್ದರೂ 2020-21ರ ಸಾಲಿನ ಡಿವಿಡೆಂಡ್ ನೀಡಲು ಅದು ಸಹಾಯವಾಗುವುದಿಲ್ಲ. ಇಲ್ಲಿ ಪರಿಸ್ಥಿತಿ ಅದಲು ಬದಲು ಆಗಿದ್ದರೆ, ಅಂದರೆ ಮಾರ್ಚ್ 31, 2021 ಮತ್ತು ಸೆಪ್ಟೆಂಬರ್ 30, 2021ರ ಸುಸ್ತಿ ಸಾಲ ಕ್ರಮವಾಗಿ ಶೇ.8% ಮತ್ತು ಶೇ.12% ಇದ್ದಲ್ಲಿ ಸ್ವಲ್ಪವಾದರೂ ಡಿವಿಡೆಂಡ್ ವಿತರಿಸಲು ಅನುಮತಿ ದೊರೆಯುವ ಸಂಭವವಿತ್ತು. ಇದರಿಂದ, ನಿವ್ವಳ ಸುಸ್ತಿ ಸಾಲಗಳ ಶೇಕಡಾವಾರು ಪ್ರಮಾಣವನ್ನು ಆದಷ್ಟು ಕಡಿಮೆ ಇರಿಸುವ ಪ್ರಾಮುಖ್ಯತೆಯು ಅರಿವಾಗುತ್ತದೆ. ಆದಾಗ್ಯೂ, ನೀವು ರಿಜರ್ವ್ ಬ್ಯಾಂಕಿಗೆ ಡಿವಿಡೆಂಡ್ ವಿತರಣೆಗಾಗಿ ಮನವಿ ಸಲ್ಲಿಸಿ.

ಜಿಡಿಪಿ ಬೆಳವಣಿಗೆ ಅಂದಾಜು ಪರಿಷ್ಕರಿಸಿದ ಐಸಿಆರ್‌ಎ

ಮುಂಬೈ : ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ ಅರ್ಥ ವ್ಯವಸ್ಥೆಯ ಬೆಳವಣಿಗೆ ಪ್ರಮಾಣ ಎಷ್ಟಿರಬಹುದು ಎಂಬ ಅಂದಾಜನ್ನು ರೇಟಿಂಗ್ ಸಂಸ್ಥೆ ಐಸಿಆರ್‌ಎ ಪರಿಷ್ಕರಿಸಿದೆ. ಒಟ್ಟು ಆಂತರಿಕ ಉತ್ಪಾದನೆಯ (ಜಿಡಿಪಿ) ಬೆಳವಣಿಗೆ ದರವು ಶೇಕಡ 8.5ರಷ್ಟು ಇರಲಿದೆ ಎಂದು ಈ ಮೊದಲು ಅಂದಾಜು ಮಾಡಿದ್ದ ಐಸಿಆರ್‌ಎ, ಈಗ ಅದು ಶೇ.9ರಷ್ಟು ಇರಬಹುದು ಎಂದು ಅಂದಾಜಿಸಿದೆ.

ಕೋವಿಡ್ ಲಸಿಕೆ ನೀಡುವ ಅಭಿಯಾನ ಚುರುಕು ಪಡೆದಿರುವುದು, ಹಿಂಗಾರು ಬೆಳೆ ಚೆನ್ನಾಗಿ ಆಗಬಹುದು ಎನ್ನುವ ಅಂದಾಜು ಮತ್ತು ಸರ್ಕಾರವು ಚುರುಕಿನಿಂದ ವೆಚ್ಚ ಮಾಡುತ್ತಿರುವುದು ಈ ಪರಿಷ್ಕರಣೆಗೆ ಕಾರಣ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. ಆರ್‌ಬಿಐ ಅಂದಾಜಿನ ಪ್ರಕಾರ ಹಾಲಿ ಆರ್ಥಿಕ ವರ್ಷದಲ್ಲಿ ಜಿಡಿಪಿ ಬೆಳವಣಿಗೆ ದರವು ಶೇ.9.5ರಷ್ಟು ಇರಲಿದೆ.

ಕೋವಿಡ್ ಲಸಿಕೆ ನೀಡುತ್ತಿರುವುದು ಚುರುಕು ಪಡೆದಿರುವುದು ಜನರ ವಿಶ್ವಾಸ ಹೆಚ್ಚಿಸುವ ಸಾಧ್ಯತೆ ಇದೆ. ಇದರಿಂದಾಗಿ ಜನರ ನಡುವೆ ಸಂಪರ್ಕ ಹೆಚ್ಚಾಗಿರುವ ಸೇವಾ ವಲಯದ ಕೆಲವು ಚಟುವಟಿಕೆಗಳಿಗೆ ಇನ್ನಷ್ಟು ಬೇಡಿಕೆ ಬರಬಹುದು. ಸಾಂಕ್ರಾಮಿಕದಿಂದ ಪೆಟ್ಟು ತಿಂದಿರುವ ಅರ್ಥ ವ್ಯವಸ್ಥೆಯ ಪುನಶ್ಚೇತನಕ್ಕೆ ನೆರವಾಗಬಹುದು ಎಂದು ಸಂಸ್ಥೆಯು ಮುಖ್ಯ ಅರ್ಥಶಾಸ್ತ್ರಜ್ಞ ಅದಿತಿ ನಾಯರ್ ಹೇಳಿದ್ದಾರೆ.

ಎದುರಾಗಬಹುದಾದ ಕೋವಿಡ್ ಮೂರನೆಯ ಅಲೆಯು ಪರಿಷ್ಕೃತ ಅಂದಾಜಿಗೆ ಇರುವ ಪ್ರಮುಖ ಅಪಾಯ ಎಂದು ಐಸಿಆರ್‌ಎ ಹೇಳಿದೆ. ಕೊರೋನಾ ವೈರಾಣುವು ಇನ್ನಷ್ಟು ರೂಪಾಂತರಗಳನ್ನು ಹೊಂದಿ, ಈಗಿರುವ ಲಸಿಕೆಗಳು ಆ ರೂಪಾಂತರಗೊಂಡ ವೈರಾಣುವಿನ ವಿರುದ್ಧ ಪರಿಣಾಮ ಕಳೆದುಕೊಂಡರೆ ತೊಂದರೆ ಆಗಬಹುದು ಎಂದು ಸಂಸ್ಥೆಯು ಹೇಳಿದೆ.





ಒನ್‌ಲೈನ್ ನ್ಯೂಸ್

ಈ ಪುಟದಲ್ಲಿನ ಸುದ್ದಿಗಳನ್ನು ಓದಿದ್ದೀರಾ...?

ಕುತೂಹಲಕಾರಿಯಾದ ಸುದ್ದಿಗಳು ನಿಮ್ಮ ಕಣ್ಣು ತಪ್ಪಿದ್ದರೆ, ಇಲ್ಲಿವೆ ಓದಿ.

- ಪೆಟ್ರೋಲ್, ಡೀಸೆಲ್ ದರ ಏರಿಕೆ ಮಧ್ಯೆಯೇ ಸಿಮೆಂಟ್, ಕಬ್ಬಿಣ, ಜಲ್ಲಿ ಸೇರಿದಂತೆ ಎಲ್ಲ ಪರಿಕರಗಳ ಬೆಲೆ ಗಗನಮುಖಿಯಾಗಿರುವ ಕಾರಣ, ನಷ್ಟದಿಂದ ಪಾರಾಗಲು ಬಹುತೇಕ ಸರ್ಕಾರದ ವಿವಿಧ ಗುತ್ತಿಗೆದಾರರು ಕೆಲಸವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ.
- ಮಲೆನಾಡಿನಲ್ಲಿ ನೈಋತ್ಯ ಮಾನ್ಸೂನ್ ಹಂಗಾಮಿನಲ್ಲಿ ಜೋರು ಮಳೆ ಸುರಿಯುವಂತಹ ನಾಲ್ಕು ತಿಂಗಳ ಮಳೆ ಅವಧಿ ಮೊನ್ನೆಗೆ ಮುಕ್ತಾಯವಾಗಿದೆ. ಜೂನ್-ಸೆಪ್ಟೆಂಬರ್‌ವರೆಗಿನ ನಾಲ್ಕು ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾದರೂ ಜಿಲ್ಲೆಯನ್ನು ಸಮೃದ್ಧಿಗೊಳಿಸಿದೆ.
- ಮೈಸೂರಿನಲ್ಲಿ ದಸರಾದಿಂದಾಗಿ ಕೊರೋನಾ ಕಷ್ಟ ಕಾಲದ 6 ತಿಂಗಳ ಬಳಿಕ ಮೈಸೂರು ಕಡೆಗೆ ಪ್ರವಾಸಿಗರು ದೌಡಾಯಿಸಿದ್ದಾರೆ ಇದರಿಂದಾಗಿ ಸೊರಗಿದ್ದ ಪ್ರವಾಸೋದ್ಯಮ ಮತ್ತೆ ಚಿಗುರುತ್ತಿದೆ.
- ದೇಶಾದ್ಯಂತ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಪೆಟ್ರೋಲಿಯಂ ಉತ್ಪನ್ನಗಳು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಹೆಚ್ಚಳವಾಗಿ ಜನರ ಜೇಬು ಸುಡುತ್ತಿದೆ.

- ವಿಜಯನಗರ ಜಿಲ್ಲೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸುವ ಮೂಲಕ ಕರ್ನಾಟಕದ 31ನೇ ಜಿಲ್ಲೆಗೆ ಅಧಿಕೃತ ಚಾಲನೆ ನೀಡಲಾಯಿತು.
- ಏರ್ ಇಂಡಿಯಾ ಕುರಿತು ಕೇಂದ್ರ ಸರ್ಕಾರ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಮತ್ತು ಬಿಡ್ ಅಂತಿಮ ಪ್ರಕ್ರಿಯೆಯನ್ನು ಸೂಕ್ತವಾಗಿ ಆಯ್ಕೆ ಮಾಡಲಾಗುವುದು ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವರು ಹೇಳಿದ್ದಾರೆ.
- ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಅವಧಿ ಪೂರ್ಣಗೊಂಡಿದ್ದು, ಪ್ರಸ್ತುತ ಚಂಡಮಾರುತದಿಂದಾಗಿ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ ಇದು ಅಕ್ಟೋಬರ್ 6ರ ತನಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
- ಡ್ರೈವಿಂಗ್ ವೇಳೆ ಬ್ಲೂಟೂತ್, ಇಯರ್ ಫೋನ್ ಬಳಕೆ ಮಾಡುವವರ ವಿರುದ್ಧ ಬೆಂಗಳೂರು ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

ಹಿ ದು ಗ ರ ಅ ನಿ ಸಿ ಕೆ . . .



ಸಹಕಾರ ಕ್ಷೇತ್ರ ಅಭಿವೃದ್ಧಿಯಾಗಿ : ಸಹಕಾರ ವಲಯದ ಪ್ರತಿನಿಧಿಗಳನ್ನು ಒಳಗೊಂಡಿದ್ದ ರಾಷ್ಟ್ರೀಯ ಸಹಕಾರ ಸಮ್ಮೇಳನದಲ್ಲಿ ಮಾತನಾಡಿರುವ ಅಮಿತ್ ಶಾ ಅವರು, ಕೇಂದ್ರವು ರಾಜ್ಯಗಳೊಂದಿಗೆ ಸಹಕರಿಸುತ್ತದೆ ಮತ್ತು ಈ ವಿಷಯದಲ್ಲಿ ಯಾವುದೇ ಘರ್ಷಣೆ ಇರುವುದಿಲ್ಲ ಹಾಗೂ ನಾವು ಸಹಕಾರಿ ಚಳುವಳಿಯನ್ನು ಮುನ್ನಡೆಸಲು ಎಲ್ಲಾ ರಾಜ್ಯಗಳೊಂದಿಗೆ ಕೆಲಸ ಮಾಡುತ್ತೇವೆ ಎಂದು ನುಡಿದಿರುವುದು ಸ್ವಾಗತಾರ್ಹವಾಗಿದೆ. ಮುಂದಿನ ದಿನಗಳಲ್ಲಿ ಸಹಕಾರ ಕ್ಷೇತ್ರ ಅಭಿವೃದ್ಧಿಯಾಗಿ ಎನ್ನುವುದು ಎಲ್ಲ ಸಹಕಾರಿಗಳ ಹಾರೈಕೆ.

► ಶಿವಮೊತ್ತಪ್ಪ ಸಜ್ಜನ್‌ನವರ್, ಧಾರವಾಡ.

ಬ್ಯಾಂಕುಗಳಿಗೆ ದಂಡ; ಸರಿಯಾದ ಕ್ರಮವಾಗಿದೆ : ನಮಗೆ ಹಣದ ತುರ್ತು ಅಗತ್ಯಕ್ಕಾಗಿ ಸಮೀಪದ ಎಟಿಎಂ ಕೇಂದ್ರಕ್ಕೆ ತೆರಳಿದ ವೇಳೆ ಹಣವಿಲ್ಲ ಎಂಬ ಬೋರ್ಡ್‌ಗಳು ಮಾಮೂಲಿಯಾಗಿವೆ. ಹಣಕ್ಕಾಗಿ ನಾವು ಒಂದು ಎಟಿಎಂನಿಂದ ಇನ್ನೊಂದು ಎಟಿಎಂಗಳಿಗೆ ಅಲೆದಾಡಬೇಕಾಗಿದೆ. ಈ ಬಗ್ಗೆ ವ್ಯಾಪಕ ದೂರುಗಳು ಕೇಳಿಬಂದು ಹಿನ್ನೆಲೆಯಲ್ಲಿ ರಿಸರ್ವ್ ಬ್ಯಾಂಕ್ ಎಟಿಎಂಗಳಿಗೆ ಹಣ ತುಂಬಲು ವಿಫಲವಾದ ಬ್ಯಾಂಕುಗಳಿಗೆ ದಂಡ ವಿಧಿಸಲು ನಿರ್ಧರಿಸಿರುವುದು ಸರಿಯಾದ ಕ್ರಮವಾಗಿದೆ.

► ಕೆ.ವಿ. ನರೇಂದ್ರನಾಥ್, ಚಿಕ್ಕಬಳ್ಳಾಪುರ.

ಸಂಪಾದಕರು :

ಪುಂಡಲಿಕ ಎನ್. ಕೇರೂರ್,
ಮುಖ್ಯ ಕಾರ್ಯನಿರ್ವಹಣಾಧಿಕಾರಿ,
ಕರ್ನಾಟಕ ರಾಜ್ಯ ಪಟ್ಟಣ ಸಹಕಾರ
ಬ್ಯಾಂಕುಗಳ ಮಹಾಮಂಡಳ ನಿ.,
ಬೆಂಗಳೂರು.

ಇವರಿಗೆ,

Edited, Published and printed by Pundalik N. Kerure, C.E.O. on behalf of the
Karnataka State Co-operative Urban Banks Federation Ltd., Bangalore - 560027.

Published at : # 132, K.H. Road, Bangalore - 560027.

Printed at : Navarathna Printers, # 35, 3rd Cross, Sudhamanagar, Bangalore - 560027.